



ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.

ನಿರ್ಮಾಣ ಭವನ, ಡಾ.ರಾಜಕುಮಾರ ರಸ್ತೆ, 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು - 560010

www.souharda.coop, Ph: 080-23378375-80, Email:souharda@souharda.coop

ಸಂಖ್ಯೆ : ಕರಾಸೌಸಂಸನಿ/ಆವಿ/ಸು-03/2020-21

ದಿನಾಂಕ:21.04.2020

ಸ್ಪಷ್ಟೀಕರಣ ಸುತ್ತೋಲೆ

ಇವರಿಗೆ :

ಮಾನ್ಯ ಅಧ್ಯಕ್ಷರು/ಮುಖ್ಯಕಾರ್ಯನಿರ್ವಾಹಕರು

ರಾಜ್ಯದ ಎಲ್ಲ ಸೌಹಾರ್ದ ಸಹಕಾರಿಗಳು

ಮಾನ್ಯರೇ,

ವಿಷಯ : ಸೌಹಾರ್ದ ಸಹಕಾರಿಗಳು ತಮ್ಮ ಲಾಭದಲ್ಲಿ ಡಿವಿಡೆಂಡ್ ಹಂಚಿಕೆ ಮಾಡಲು ನಿರ್ಬಂಧವಿರದ ಕುರಿತು.

ಉಲ್ಲೇಖ : ಆರ್‌ಬಿಐ ಸುತ್ತೋಲೆ ಸಂಖ್ಯೆ: RBI/2019-20/218, DOR.BP.BC.No.64/21.02.067/2019-20,

Dated : April 17, 2020.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, 17 ಏಪ್ರಿಲ್ 2020ರಂದು ಉಲ್ಲೇಖದಲ್ಲಿ ತಿಳಿಸಿದ ಸುತ್ತೋಲೆಯನ್ನು ಹೊರಡಿಸಿರುತ್ತದೆ. ಸದರಿ ಸುತ್ತೋಲೆಯಲ್ಲಿ, Covid 19 ನಿಂದ ಉಂಟಾದ ಅನಿಶ್ಚಿತತೆಯ ವಾತಾವರಣದಲ್ಲಿ ಆರ್ಥಿಕತೆಯನ್ನು ಬೆಂಬಲಿಸುವ ದೃಷ್ಟಿಯಿಂದ ಬ್ಯಾಂಕುಗಳು ಬಂಡವಾಳವನ್ನು ಸಂರಕ್ಷಿಸಿಟ್ಟುಕೊಳ್ಳಬೇಕಾದ ಅಗತ್ಯವಿರುವುದರಿಂದ, 31.03.2020ಕ್ಕೆ ಅಂತ್ಯವಾದ 2019-20ರ ಆರ್ಥಿಕ ವರ್ಷದ ಲಾಭದಲ್ಲಿ ಡಿವಿಡೆಂಡ್ ಹಂಚಿಕೆಯನ್ನು ಬ್ಯಾಂಕುಗಳು ಮಾಡಬಾರದೆಂದು ತಿಳಿಸಲಾಗಿದೆ. ಸೆಪ್ಟೆಂಬರ್ 30, 2020ಕ್ಕೆ ಅಂತ್ಯವಾಗುವ 2020-21ರ ಮೊದಲ ತ್ರೈಮಾಸಿಕದಲ್ಲಿನ ಬ್ಯಾಂಕುಗಳ ಆರ್ಥಿಕ ಫಲಿತಾಂಶಗಳ ಆಧಾರದ ಮೇಲೆ ಈ ನಿರ್ಬಂಧವನ್ನು ಮರುಪರಿಶೀಲಿಸುವುದಾಗಿ ಆರ್‌ಬಿಐ ತಿಳಿಸಿದೆ. ಈ ವಿವರಣೆಯನ್ನೊಳಗೊಂಡ ಆರ್‌ಬಿಐನ ಸುತ್ತೋಲೆಯು ಎಲ್ಲ ವಾಣಿಜ್ಯ ಬ್ಯಾಂಕುಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಮಾತ್ರ ಅನ್ವಯವಾಗುತ್ತವೆ.

ಆರ್‌ಬಿಐನ ಸುತ್ತೋಲೆಯು ಬ್ಯಾಂಕುಗಳಿಗೆ ಮಾತ್ರ ಅನ್ವಯವಾಗುತ್ತದೆ, ಇದು ಸೌಹಾರ್ದ ಸಹಕಾರಿಗಳಿಗೆ ಅನ್ವಯವಾಗುವುದಿಲ್ಲ. ಆದಕಾರಣ, 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸೌಹಾರ್ದ ಸಹಕಾರಿಗಳು ಗಳಿಸಿದ ಲಾಭವನ್ನು, ಸೌಹಾರ್ದ ಸಹಕಾರಿ ಕಾಯ್ದೆ ಕಲಂ.10(2)(XXI)ರಲ್ಲಿ ತಿಳಿಸಿದಂತೆ ಅಗತ್ಯ ಲಾಭ ವಿಂಗಡಣೆಯನ್ನು ಮಾಡಿ ಸಾಮಾನ್ಯ ಸಭೆಯ ಅನುಮೋದನೆ ಪಡೆದ ನಂತರದಲ್ಲಿ, ಸೌಹಾರ್ದ ಸಹಕಾರಿಗಳು ತಮ್ಮ ಸದಸ್ಯರಿಗೆ ಡಿವಿಡೆಂಡ್ ಹಂಚಿಕೆ ಮಾಡಬಹುದಾಗಿದೆ ಎಂದು ಈ ಮೂಲಕ ಸ್ಪಷ್ಟೀಕರಿಸಿದೆ.

ಆರ್‌ಬಿಐನ ಉಲ್ಲೇಖದ ಸುತ್ತೋಲೆಯು ಸೌಹಾರ್ದ ಸಹಕಾರಿಗಳಿಗೆ ಅನ್ವಯವಾಗುವುದೇ ಎನ್ನುವ ಕುರಿತು ಸೌಹಾರ್ದ ಸಹಕಾರಿಗಳು ಸಂಯುಕ್ತ ಸಹಕಾರಿಯನ್ನು ಸಂಪರ್ಕಿಸುತ್ತಿರುವುದನ್ನು ಪರಿಗಣಿಸಿ, ಅಗತ್ಯ ಸ್ಪಷ್ಟೀಕರಣಕ್ಕಾಗಿ ಈ ಸುತ್ತೋಲೆಯನ್ನು ನೀಡಲಾಗಿದೆ.

ವಂದನೆಗಳೊಂದಿಗೆ,



(ಶರಣಗೌಡ ಜಿ. ಪಾಟೀಲ್)
ವ್ಯವಸ್ಥಾಪಕ ನಿರ್ದೇಶಕರು

ಕೊರೋನಾ ವೈರಸ್ ಹರಡದಂತೆ ಜಾಗೃತಿ ವಹಿಸೋಣ, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಭಾಗವಹಿಸೋಣ.